ಲಿಖಿತ ಮೂಲಕ ಉತ್ತರಿಸುವ ಪ್ರಶ್ನೆ

ಕರ್ನಾಟಕ ವಿಧಾನ ಪರಿಷತ್ತು

ನೂರ ನಲವತ್ತೆರಡನೆಯ ಅಧಿವೇಶನ

ಸೋಮವಾರ, ದಿನಾಂಕ : 07 ನೇ ಡಿಸೆಂಬರ್, 2020

ಜಿಲ್ಲಾ ಕಾರ್ಮಿಕ ಕಚೇರಿಯಲ್ಲಿ ಸುಮಾರು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿರುವ ಬಗ್ಗೆ

ಶ್ರೀ ರಘುನಾಥ್‌ರಾವ್ ಮಲ್ಕಾಪೂರೆ(ವಿಧಾನಸಭೆಯಿಂದ ಚುನಾಯಿತರಾದವರು) –

62 (100) ಮಾನ್ಯ ಕಾರ್ಮಿಕ ಹಾಗೂ ಸಕ್ಕರೆ ಸಚಿವರು ಈ ವಿಷಯಗಳನ್ನು ದಯವಿಟ್ಟು ತಿಳಿಸುವರೆ –

(ಅ) ಜಿಲ್ಲಾ ಕಾರ್ಮಿಕ ಇಲಾಖೆಯಲ್ಲಿ ಸರ್ಕಾರಿ/ಗುತ್ತಿಗೆ (ಹೊರಮೂಲ) ಆಧಾರದ ಮೇಲೆ ಕರ್ತವ್ಯ ನಿರ್ವಹಿಸುತ್ತಿರುವ ನೌಕರರುಗಳ ಸಂಖ್ಯೆ ಎಷ್ಟು; (ಜಿಲ್ಲಾವಾರು ಮಾಹಿತಿ ಒದಗಿಸುವುದು)

(ಆ) ಜಿಲ್ಲಾ ಕಾರ್ಮಿಕ ಕಚೇರಿಯಲ್ಲಿ ಒಂದೇ ಸ್ಥಳದಲ್ಲಿ ಸುಮಾರು ವರ್ಷಗಳಿಂದ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ನೌಕರರೆಷ್ಟು; (ವಿವರ ಒದಗಿಸುವುದು)

(ಇ) ಇಂತಹ ನೌಕರರ ಮೇಲೆ ಸಾರ್ವಜನಿಕರಿಂದ, ಜನ ಪ್ರತಿನಿದಿಗಳಿಂದ ಭ್ರಷ್ಟಾಚಾರ ಮಾಡಿರುವ ಆರೋಪಗಳು ಕೇಳಿ ಬಂದಿದ್ದರೂ ಸಹ ಅವರ ಮೇಲೆ ಯಾವುದೇ ಕ್ರಮಕೈಗೊಳ್ಳದಿರಲು ಕಾರಣಗಳೇನು;

(ಈ) ಇಂತಹ ಹೊರಮೂಲ ಗುತ್ತಿಗೆ/ಆಧಿಕಾರಿ, ಸಿಬ್ಬಂದಿಗಳ ಮೇಲೆ ದೂರುಗಳು ಕೇಳಿಬಂದ ನಂತರವು ಸಹ ಅಂತಹ ಸಿಬ್ಬಂದಿಗಳನ್ನು ಪುನರ್ ಜಿಲ್ಲಾ ಕಾರ್ಮಿಕ ಅಧಿಕಾರಿಗಳ ಕಚೇರಿಯಲ್ಲಿ ನೇಮಕ ಮಾಡಿಕೊಳ್ಳುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆಯೇ? (ಸಂಪೂರ್ಣ ವಿವರ ಒದಗಿಸುವುದು)